ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 454 (602)
ಸದಸ್ಯರ ಹೆಸರು : ಡಾ|| ಚಂದ್ರಶೇಖರ್ ಬಿ.ಪಾಟೀಲ್ (ಪದವೀಧರರ ಕ್ಷೇತ್ರ)
ಉತ್ತರಿಸುವ ದಿನಾಂಕ : 21.02.2022
ಉತ್ತರಿಸುವವರು : ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು.

ಕ್ರ. ಸಂ.	ಪ್ರಶ್ನೆ	ಉತ್ತರ
ಅ)	ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ;	ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಆ)	ಬಂದಿದ್ದಲ್ಲಿ, ಸರ್ಕಾರ ಕಾಡು ಪ್ರಾಣಿಗಳನ್ನು ರೈತರ ಜಮೀನುಗಳಿಗೆ ಬರದಂತೆ ತಡೆಯಲು ತೆಗೆದುಕೊಂಡ ಕ್ರಮವೇನು;	ವನ್ಯ ಪ್ರಾಣಿಗಳ ಹಾವಳಿ ತಡೆಗಟ್ಟಲು ಜಾನುವಾರು ನಿರೋಧಕ ಕಂದಕ, ಚೈನ್ ಲಿಂಕ್ ಮೆಷ್, ಮುಳ್ಳು ತಂತಿ ಬೇಲಿ, ಕಲ್ಲು ತಡೆ ಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರದ ಆದೇಶ ಸಂಖ್ಯೆ: ಅಪಜೀ 116 ಎಫ್‌ಎಪಿ 2016, ದಿ:16.09.2016ರ ಪ್ರಕಾರ ಅರಣ್ಯದಂಚಿನಲ್ಲಿ ಬರುವ ಹಿಡುವಳಿ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ವನ್ಯಪ್ರಾಣಿಗಳ ದಾಳಿಯಿಂದ ರಕ್ಷಿಸಲು ರೈತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಸಹಾಯಧನ ರೂಪದಲ್ಲಿ 50:50 ಅನುಪಾತದ ಆಧಾರದಲ್ಲಿ ಸೌರಶಕ್ತಿ ಬೇಲಿಯನ್ನು ನಿರ್ಮಾಣ ಮಾಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ರೈತರ ಜಮೀನಿಗೆ 2 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

.......2

ಕ್ರ. ಸಂ.	ಪ್ರಶ್ನೆ	ಉತ್ತರ
ಇ)	ಕಾಡು ಪ್ರಾಣಿಗಳಿಂದ ಬೆಳೆಗಳು ಹಾನಿಯಾಗಿರುವುದರಿಂದ ಪರಿಹಾರ ಧನ ನೀಡಲು ಸರ್ಕಾರ ಕೈಗೊಂಡ ಕ್ರಮವೇನು?	ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾದ ಬೆಳೆ ಹಾನಿ ಪ್ರಕರಣಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಅಪಜೀ 130 ಎಫ್ ಡಬ್ಲ್ಯುಎಲ್ 2016, ದಿನಾಂಕ: 19/9/2016ರಲ್ಲಿ ನಿಗಧಿಪಡಿಸಿದ ದರಗಳಂತೆ ನಷ್ಟವಾದ ಬೆಳೆಯ ಪ್ರಮಾಣಕ್ಕನುಗುಣವಾಗಿ ಸಂಬಂಧಿತ ರೈತರ ಹೆಸರಿನ ಬ್ಯಾಂಕ್ ಖಾತೆಗೆ ನೇರವಾಗಿ ಇ-ಪರಿಹಾರ ತಂತ್ರಾಂಶದ ಮುಖಾಂತರ ದಯಾತ್ಮಕ ಧನ ಪಾವತಿಸಲಾಗುತ್ತಿದೆ. ಬೀದರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ 2 ವರ್ಷಗಳಲ್ಲಿ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾದ ಬೆಳೆಹಾನಿ ಪ್ರಕರಣಗಳ ವಿವರ ಹಾಗೂ ಪಾವತಿಸಿದ ದಯಾತ್ಮಕ ಧನದ ವಿವರ ಈ ಕೆಳಕಂಡಂತಿದೆ:-

ವರ್ಷ	ಬೆಳೆಹಾನಿ	
	ಪ್ರಕರಣಗಳ ಸಂಖ್ಯೆ	ಮೊತ್ತ (ರೂ.ಲಕ್ಷಗಳಲ್ಲಿ)
2019-20	236	11.00
2020-21	286	11.99
2021-22 (ಜನವರಿ-2022 ರ ಅಂತ್ಯದ ವರೆಗೆ)	113	5.83

ಸಂಖ್ಯೆ: ಅಪಜೀ 24 ಎಫ್‌ಡಬ್ಲ್ಯೂಎಲ್ 2022

(ಉಮೇಶ್ ವಿ. ಕತ್ತಿ)
ಅರಣ್ಯ, ಆಹಾರ, ನಾಗರಿಕ ಸರಬರಾಜು
ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು